ಕರ್ನಾಟಕ ವಿಧಾನ ಪರಿಷತ್ತು

1. ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 1400
2. ಸದಸ್ಯರ ಹೆಸರು : ಡಾ॥ ವೈ.ಎ.ನಾರಾಯಣಸ್ವಾಮಿ
3. ಉತ್ತರಿಸಬೇಕಾದ ದಿನಾಂಕ : 23-09-2021

ಕ್ರ ಸಂ	ಪ್ರಶ್ನೆಗಳು	ಉತ್ತರಗಳು
ಅ	ಕಾವೇರಿ ನದಿಗೆ "ಮೇಕೆ ದಾಟು" ವಿನ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ "Balancing reservoir" ಇದರ ರೂಪು ರೇಷೆಗಳ ವಿವರ ತಿಳಿಸುವುದು;	ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಅರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ಸಮತೋಲನ ಜಲಾಶಯವನ್ನು ನಿರ್ಮಿಸಿ, 67.16 ಟಿ.ಎಂ.ಸಿ ನೀರನ್ನು ಶೇಖರಿಸಲು ಉದ್ದೇಶಿಸಲಾಗಿದೆ. ಪ್ರಸ್ತಾಪಿತ ಯೋಜನೆಗೆ ಒಟ್ಟಾರೆಯಾಗಿ 5257.03 ಹೆ. ಪ್ರದೇಶ ಅವಶ್ಯವಿದ್ದು, ವಿವರಗಳು ಕೆಳಗಿನಂತಿದೆ : ❖ ಅರಣ್ಯ ಪ್ರದೇಶದಲ್ಲಿ –5096.22 ಹೆ. • ವನ್ಯಜೀವಿ ಪ್ರದೇಶ–4866.62 ಹೆ.(95.5%), • ಮೀಸಲು ಅರಣ್ಯ ಪ್ರದೇಶ –229.60 ಹೆ.(4.5 %) ❖ ರೆವೆನ್ಯು ಪ್ರದೇಶ–160.81 ಹೆ. ಸದರಿ ಯೋಜನೆಯ ರೂಪು ರೇಷೆಗಳ ವಿವರಗಳನ್ನು ಅನುಬಂಧದಲ್ಲಿ ಲಗತ್ತಿಸಿದೆ.
ಆ	ಈ ಯೋಜನೆಗೆ Detailed Project Report ಅನ್ನು ತಯಾರಿಸಲಾಗಿದೆಯೇ;	ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ರೂ.9000.00 ಕೋಟಿ ಮೊತ್ತಕ್ಕೆ ತಯಾರಿಸಿ ದಿನಾಂಕ:18-01-2019 ರಂದು ಕೇಂದ್ರ ಜಲ ಆಯೋಗ, ನವದೆಹಲಿಗೆ ಸಲ್ಲಿಸಲಾಗಿದೆ.
ಇ	ಈ ಯೋಜನೆಯು ಯಾವಾಗ ಪ್ರಾರಂಭವಾಗುವುದು;	ಸದರಿ ಯೋಜನೆಯ ವಿವರವಾದ ವರದಿಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಪಡೆದು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆಯ ಸಚಿವಾಲಯದ (MoEF & CC) ಅವಶ್ಯವಿರುವ ಶಾಸನಬದ್ಧ ತೀರುವಳಿ ಪಡೆದು ಪ್ರಾರಂಭಿಸಲಾಗುವುದು.
ಈ	ಈ ಯೋಜನೆಯಿಂದ ಆಗುವ ಅನುಕೂಲಗಳೇನು?	**ಸದರಿ ಯೋಜನೆಯಿಂದ ಆಗುವ ಅನುಕೂಲಗಳು ಕೆಳಕಂಡಂತಿರುತ್ತದೆ :** • ಕಾವೇರಿ ನ್ಯಾಯಾಧೀಕರಣದ ಅಂತಿಮ ತೀರ್ಪು ಹಾಗೂ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ದಿನಾಂಕ:16-02-2018 ರ ಆದೇಶದನ್ವಯ ತಮಿಳುನಾಡು ರಾಜ್ಯಕ್ಕೆ ಸಾಮಾನ್ಯ ಮಳೆ ವರ್ಷದಲ್ಲಿ 177.25 ಟಿ.ಎಂ.ಸಿ. ನೀರನ್ನು ಮಾಸಿಕವಾರು ನಿಗದಿಪಡಿಸಿದಂತೆ ಹರಿಸಲು ಅನುಕೂಲವಾಗುತ್ತದೆ. • ಬೆಂಗಳೂರು ನಗರಕ್ಕೆ ಸರ್ವೋಚ್ಚ ನ್ಯಾಯಾಲಯದಿಂದ ಹಂಚಿಕೆಯಾಗಿರುವ 4.75 ಟಿ.ಎಂ.ಸಿ (consumptive use) ನೀರನ್ನು ಕುಡಿಯುವ ನೀರಿಗಾಗಿ ಉಪಯೋಗಿಸಿಕೊಳ್ಳಬಹುದು. • ತಮಿಳುನಾಡಿಗೆ ಹರಿಸಬೇಕಾದ ನೀರಿನಲ್ಲಿ ಮತ್ತು Natural bed profile ಅನ್ನು ಉಪಯೋಗಿಸಿಕೊಂಡು ಸುಮಾರು 400 ಮೆಗಾವ್ಯಾಟ್ ವಿದ್ಯುತ್‌ಅನ್ನು ಉತ್ಪಾದಿಸಬಹುದು.

ಸಂಖ್ಯೆ:ಜಸಂಇ 161 ಎಸ್‌ಎಲ್‌ಎ 2021

(ಗೋವಿಂದ ಎಂ. ಕಾರಜೋಳ)
ಜಲಸಂಪನ್ಮೂಲ ಸಚಿವರು